



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಸೋಮವಾರ, ೧೯, ಅಕ್ಟೋಬರ್, ೨೦೨೦ (ಅಶ್ವಯುಜ , ೨೭, ಶಕವರ್ಷ ೧೯೪೨) BENGALURU, MONDAY, 19, OCTOBER, 2020 (ASHWAYUJA, 27, SHAKAVARSHA, 1942)	ನಂ. ೪೮೦ No. 480
--------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 58 ಶಾಸನ 2020, ಬೆಂಗಳೂರು, ದಿನಾಂಕ:19.10.2020

ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ, 2020 - ಇದಕ್ಕೆ 2020 ರ ಅಕ್ಟೋಬರ್ ತಿಂಗಳ 16ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 26 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 26

(2020 ರ ಅಕ್ಟೋಬರ್ ತಿಂಗಳ 19 ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ, ಮೊದಲು ಪ್ರಕಟವಾಗಿದೆ)

ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020

(2020 ರ ಅಕ್ಟೋಬರ್ ತಿಂಗಳ 16 ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆಗೆ ಸಂಬಂಧಿಸಿದ ಕಾನೂನುಗಳನ್ನು ಏಕೀಕರಿಸಲು ಮತ್ತು ಕ್ರೋಢೀಕರಿಸಲು ಒಂದು ಅಧಿನಿಯಮ.

ಸಾರ್ವಜನಿಕ ಹಿತಾಸಕ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆಗೆ ಸಂಬಂಧಿಸಿದ ಕಾನೂನುಗಳನ್ನು ಏಕೀಕರಿಸುವುದು ಮತ್ತು ಕ್ರೋಢೀಕರಿಸುವುದು ಯುಕ್ತವಾಗಿರುವುದರಿಂದ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ;

ಇದು ಭಾರತ ಗಣರಾಜ್ಯದ ಎಷ್ಟೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು, ಎಂದರೆ:-

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) 2ನೇ ಪ್ರಕರಣದ (ಎ) ಖಂಡ, 5ನೇ ಪ್ರಕರಣದ (3), (4) ಮತ್ತು (5)ನೇ ಉಪಪ್ರಕರಣ, 9ನೇ ಪ್ರಕರಣ ಮತ್ತು 10ನೇ ಪ್ರಕರಣ ಇವು ಈ ಕೂಡಲೇ ಜಾರಿಗೆ ಬರತಕ್ಕದ್ದು ಮತ್ತು ಉಳಿದ ಉಪಬಂಧಗಳು 2020ರ ಏಪ್ರಿಲ್ 22ನೇ ದಿನದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ಹಿಂಸಾ ಕೃತ್ಯ"ವು ಸಾಂಕ್ರಾಮಿಕ ರೋಗವು ಹರಡಿದ ಅವಧಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾರ್ವಜನಿಕ ನೌಕರನ ವಿರುದ್ಧ ಯಾವುದೇ ವ್ಯಕ್ತಿಯು ಈ ಮುಂದಿನವುಗಳನ್ನು ಉಂಟುಮಾಡುವ ಅಥವಾ ಉಂಟುಮಾಡಬಹುದಾದ ಈ ಮುಂದಿನ ಯಾವುದೇ ಕೃತ್ಯಗಳನ್ನು ಒಳಗೊಳ್ಳುವುದು,-

- (i) ಅಂಥ ಸಾರ್ವಜನಿಕ ನೌಕರನ ಜೀವನ ಅಥವಾ ಕಾರ್ಯನಿರ್ವಹಿಸುವ ಸ್ಥಿತಿಗತಿಗಳಿಗೆ ಪರಿಣಾಮವುಂಟುಮಾಡುವ ಮತ್ತು ಆತನ ಕರ್ತವ್ಯಗಳನ್ನು ನಿರ್ವಹಿಸುವುದರಿಂದ ಆತನನ್ನು ತಡೆಗಟ್ಟುವಂತೆ ನೀಡುವ ತೊಂದರೆ;
- (ii) ಕ್ಲಿನಿಕಲ್ ಸ್ಥಾಪನೆಯ ಆವರಣದ ಒಳಗಾಗಿಯಾಲೇ ಅಥವಾ ಅನ್ಯಥಾ, ಅಂಥ ಸಾರ್ವಜನಿಕ ನೌಕರನ ಜೀವಕ್ಕೆ ಉಂಟುಮಾಡುವ ಹಾನಿ, ಗಾಯ, ನೋವು, ಬೆದರಿಕೆ ಅಥವಾ ಅಪಾಯ;
- (iii) ಕ್ಲಿನಿಕಲ್ ಸ್ಥಾಪನೆಯ ಆವರಣದ ಒಳಗಾಗಿಯಾಗಲೇ ಅಥವಾ ಅನ್ಯಥಾ, ಅಂಥ ಸಾರ್ವಜನಿಕ ನೌಕರನಿಗೆ ಆತನು ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಉಂಟುಮಾಡುವ ಅಡ್ಡಿ ಅಥವಾ ಅಡಚಣೆ; ಅಥವಾ
- (iv) ಅಂಥ ಸಾರ್ವಜನಿಕ ನೌಕರನ ಅಭಿರಕ್ಷೆಯಲ್ಲಿನ ಅಥವಾ ಸಂಬಂಧಿಸಿದ ಯಾವುದೇ ಸ್ವತ್ತು ಅಥವಾ ದಸ್ತಾವೇಜುಗಳಿಗೆ ಉಂಟುಮಾಡುವ ನಷ್ಟ ಅಥವಾ ಹಾನಿ;

(ಬಿ) "ಸಾಂಕ್ರಾಮಿಕ ರೋಗಗಳು" ಎಂದರೆ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ಅಧಿಸೂಚನೆಯ ಮೂಲಕ ಸಾಂಕ್ರಾಮಿಕ ರೋಗ ಎಂಬುದಾಗಿ ಘೋಷಿಸಿದ ಯಾವುದೇ ರೋಗ;

(ಸಿ) "ಸರ್ಕಾರ" ಎಂದರೆ, ಕರ್ನಾಟಕ ಸರ್ಕಾರ;

(ಡಿ) "ನಿಯಮಿಸಲಾದುದು" ಎಂದರೆ ಈ ಅಧಿನಿಯಮದ ಅಡಿಯಲ್ಲಿ ಮಾಡಿದ ನಿಯಮಗಳು ಅಥವಾ ವಿನಿಯಮಗಳ ಮೂಲಕ ನಿಯಮಿಸಲಾದುದು;

(ಇ) "ವಿನಿಯಮಗಳು" ಎಂದರೆ ಈ ಅಧಿನಿಯಮದ ಅಡಿಯಲ್ಲಿ ಮಾಡಿದ ವಿನಿಯಮಗಳು; ಮತ್ತು

(ಎಫ್) "ರಾಜ್ಯ" ಎಂದರೆ ಕರ್ನಾಟಕ ರಾಜ್ಯ.

3. ಸಾಂಕ್ರಾಮಿಕ ರೋಗವನ್ನು ಅಧಿಸೂಚಿಸಲು ಸರ್ಕಾರದ ಅಧಿಕಾರ.- ಸರ್ಕಾರವು ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ರಾಜ್ಯದಾದ್ಯಂತ ಅಥವಾ ಅದರ ಅಂಥ ಭಾಗ ಅಥವಾ ಭಾಗಗಳಲ್ಲಿ, ಈ ಅಧಿನಿಯಮದ ಉದ್ದೇಶಗಳಿಗಾಗಿ ಸಾಂಕ್ರಾಮಿಕ ರೋಗ ಎಂದು ಯಾವುದೇ ರೋಗವನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಅಧಿಸೂಚಿಸಬಹುದು.

4. ಸಾಂಕ್ರಾಮಿಕ ರೋಗಕ್ಕೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವ ಮತ್ತು ವಿನಿಯಮಗಳನ್ನು ನಿರ್ದಿಷ್ಟಪಡಿಸುವ ಅಧಿಕಾರ.- (1) ರಾಜ್ಯ ಅಥವಾ ಅದರ ಯಾವುದೇ ಭಾಗದಲ್ಲಿ ಯಾವುದೇ ಸಾಂಕ್ರಾಮಿಕ ರೋಗದ ಆಸ್ಪೋಟನೆಯು (outbreak) ಕಂಡು ಬಂದಿದೆ ಅಥವಾ ಭಯಭೀತಗೊಳಿಸಿದೆ ಎಂದು ಯಾವುದೇ ಸಮಯದಲ್ಲಿ ಸರ್ಕಾರಕ್ಕೆ ಮನದಟ್ಟಾದರೆ, ಅಂಥ ರೋಗದ ಆಸ್ಪೋಟನೆ ಅಥವಾ ಅದರ ಹರಡುವಿಕೆಯನ್ನು ತಡೆಗಟ್ಟುವುದಕ್ಕಾಗಿ ಯಾವುದೇ ವ್ಯಕ್ತಿ

ಅಥವಾ ವ್ಯಕ್ತಿಗಳ ವರ್ಗವು ಪಾಲಿಸಬೇಕಾದ ಅಂಥ ತಾತ್ಕಾಲಿಕ ವಿನಿಯಮಗಳು ಅಥವಾ ಆದೇಶಗಳನ್ನು ನಿರ್ದಿಷ್ಟಪಡಿಸಿ ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಆ ಉದ್ದೇಶಕ್ಕಾಗಿ ಅವಶ್ಯವೆಂದು ಭಾವಿಸುವ ಅಂಥ ಕ್ರಮಗಳನ್ನು ಸರ್ಕಾರವು ಕೈಗೊಳ್ಳಬಹುದು ಹಾಗೂ ಸದರಿ ವಿನಿಯಮಗಳು ಅಥವಾ ಆದೇಶಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ಡೆಪ್ಯೂಟಿ ಕಮಿಷನರ್ ಮತ್ತು/ಅಥವಾ ಮುನಿಸಿಪಲ್ ಕಮಿಷನರುಗಳಿಗೆ ಅಗತ್ಯಪಡಿಸಬಹುದು ಅಥವಾ ಅಧಿಕಾರ ನೀಡಬಹುದು.

(2) ವಿಶೇಷವಾಗಿ ಮತ್ತು ಹಿಂದಿನ ಉಪಬಂಧಗಳ ಸಾಮಾನ್ಯನ್ವಯಕ್ಕೆ ಬಾಧಕವಾಗದಂತೆ, ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಬಹುದು ಮತ್ತು ವಿನಿಯಮಗಳನ್ನು ನಿರ್ದಿಷ್ಟಪಡಿಸಬಹುದು,-

(ಎ) ರಾಜ್ಯದೊಳಗೆ ಯಾವುದೇ ಗುಂಪುಗೂಡುವಿಕೆ, ಆಚರಣೆ, ಆರಾಧನೆ ಅಥವಾ ಇತರ ಅಂಥ ಚಟುವಟಿಕೆಗಳಲ್ಲಿ ವ್ಯಕ್ತಿಯಿಂದ ವ್ಯಕ್ತಿಗೆ ಸಾಂಕ್ರಾಮಿಕ ರೋಗಗಳು ಸಾಕಷ್ಟು ಹರಡುತ್ತಿದೆ ಅಥವಾ ಪ್ರಸಾರಿಸುತ್ತಿದೆ ಎಂದು ಸರ್ಕಾರವು ಪರಿಗಣಿಸಿದ ಯಾವುದೇ ಬಳಕೆ ಅಥವಾ ಕೃತ್ಯವನ್ನು ನಿಷೇಧಿಸುವುದು;

(ಬಿ) ರಾಜ್ಯದಲ್ಲಿ ವಾಯುಮಾರ್ಗ, ರೈಲು, ರಸ್ತೆ, ಸಮುದ್ರ ಮಾರ್ಗ ಅಥವಾ ಯಾವುದೇ ಇತರ ಮಾರ್ಗಗಳಿಂದ ಪ್ರವೇಶಿಸುವ ವ್ಯಕ್ತಿಗಳನ್ನು ಪರೀಕ್ಷಿಸುವುದು ಅಥವಾ ವಿನಿಯಮ ಅಥವಾ ಆದೇಶಗಳಲ್ಲಿ ಅಧಿಕೃತಗೊಳಿಸಿದ ಅಧಿಕಾರಿಗಳ ಮೂಲಕ ಯಾವುದೇ ಅಂಥ ರೋಗದಿಂದ ಸೋಂಕಿತರೆಂದು ಶಂಕಿತರಾದ ವ್ಯಕ್ತಿಗಳನ್ನು ಆಸ್ಪತ್ರೆಯಲ್ಲಿ, ತಾತ್ಕಾಲಿಕ ತಂಗುದಾಣದಲ್ಲಿ, ನಿವಾಸದಲ್ಲಿ ಅಥವಾ ಅನ್ಯಥಾ ಪ್ರತ್ಯೇಕಗೊಳಿಸುವಿಕೆ (Quarantine) ಅಥವಾ ಬೇರ್ಪಡಿಸುವಿಕೆಯನ್ನು (Isolation) ಮಾಡುವುದು;

(ಸಿ) ಅವಶ್ಯವೆಂದು ಭಾವಿಸಬಹುದಾದ ಅಂಥ ಅವಧಿಗಾಗಿ ರಾಜ್ಯ ಅಥವಾ ಜಿಲ್ಲಾ ಗಡಿಗಳನ್ನು ಮುಚ್ಚುವುದು (Seal);

(ಡಿ) ಸಾರ್ವಜನಿಕ ಮತ್ತು ಖಾಸಗಿ ಸಾರಿಗೆಯ ಕಾರ್ಯಾಚರಣೆಯ ಮೇಲೆ ನಿರ್ಬಂಧಗಳನ್ನು ವಿಧಿಸುವುದು;

(ಇ) ಸಾಮಾಜಿಕ ಅಂತರದ ರೂಢಿಗಳನ್ನು ನಿಯಮಿಸುವುದು;

(ಎಫ್) ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ವ್ಯಕ್ತಿಗಳ ಒಗ್ಗೂಡುವಿಕೆಯನ್ನು ನಿರ್ಬಂಧಿಸುವುದು ಅಥವಾ ನಿಷೇಧಿಸುವುದು;

(ಜಿ) ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಕಛೇರಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಕಾರ್ಯನಿರ್ವಹಿಸುವುದನ್ನು ನಿಯಂತ್ರಿಸುವುದು ಅಥವಾ ನಿರ್ಬಂಧಿಸುವುದು;

(ಎಚ್) ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಕಾರ್ಯಾಗಾರಗಳು ಮತ್ತು ಗೋದಾಮುಗಳ ಕಾರ್ಯನಿರ್ವಹಿಸುವಿಕೆಯ ಮೇಲೆ ನಿಷೇಧ ಅಥವಾ ನಿರ್ಬಂಧಗಳನ್ನು ವಿಧಿಸುವುದು;

(ಐ) ಅತ್ಯಾವಶ್ಯಕ ಅಥವಾ ತುರ್ತು ಸೇವೆಗಳಾದಂಥ ಬ್ಯಾಂಕುಗಳು, ಮಾಧ್ಯಮಗಳು, ಆರೋಗ್ಯ ರಕ್ಷಣೆ, ಆಹಾರ ಸರಬರಾಜು, ವಿದ್ಯುಚ್ಛಕ್ತಿ, ನೀರು, ಇಂಧನ ಇತ್ಯಾದಿಗಳ ಸೇವಾನೀಡಿಕೆ ಅವಧಿಯನ್ನು ನಿರ್ಬಂಧಿಸುವುದು;

(ಜೆ) ಸಾಮಾಜಿಕ, ರಾಜಕೀಯ, ಕ್ರೀಡೆಗಳು, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಅಥವಾ ಧಾರ್ಮಿಕ ಸಮಾರಂಭಗಳು ಅಥವಾ ಗುಂಪುಗೂಡುವಿಕೆಗಳನ್ನು ನಿರ್ಬಂಧಿಸುವುದು; ಮತ್ತು

(ಕೆ) ಸರ್ಕಾರವು ನಿರ್ದರಿಸಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾ ಅವಶ್ಯವಾಗಬಹುದಾದ ಅಂಥ ಇತರ ಕ್ರಮಗಳು.

5. ಉಲ್ಲಂಘನೆ ಅಥವಾ ಸಾರ್ವಜನಿಕ ನೌಕರನಿಗೆ ಅಡಚಣೆ ಮಾಡುವುದಕ್ಕೆ ನಿಷೇಧ.-

(1) ಯಾವೊಬ್ಬ ವ್ಯಕ್ತಿ, ಸಂಸ್ಥೆ ಅಥವಾ ಕಂಪನಿಯು 4ನೇ ಪ್ರಕರಣದ ಯಾವುದೇ ಉಪಬಂಧಗಳನ್ನು, ಈ ಅಧಿನಿಯಮದ ಅಡಿಯಲ್ಲಿ ಮಾಡಲಾದ ನಿಯಮಗಳು, ವಿನಿಯಮ ಅಥವಾ ಆದೇಶವನ್ನು ಉಲ್ಲಂಘಿಸತಕ್ಕದ್ದಲ್ಲ ಅಥವಾ ಅವಿಧೇಯತೆಯನ್ನು ತೋರಿಸತಕ್ಕದ್ದಲ್ಲ (disobey).

(2) ಈ ಅಧಿನಿಯಮದ ಅಥವಾ ಅದರಡಿಯಲ್ಲಿ ಮಾಡಲಾದ ನಿಯಮಗಳು, ವಿನಿಯಮಗಳು ಅಥವಾ ಆದೇಶಗಳ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸುತ್ತಿರುವನೆಂದು ತಾತ್ಪರ್ಯವಾಗುವ ಅಥವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಯಾವೊಬ್ಬ ಅಧಿಕಾರಿ ಅಥವಾ ಯಾವೊಬ್ಬ ಸಾರ್ವಜನಿಕ ನೌಕರನಿಗೆ ಯಾವೊಬ್ಬ ವ್ಯಕ್ತಿಯು ಅಡಚಣೆಯನ್ನು ಮಾಡತಕ್ಕದ್ದಲ್ಲ.

(3) ಸಾಂಕ್ರಾಮಿಕ ರೋಗವು ಹರಡಿರುವ ಅವಧಿಯಲ್ಲಿ ಸಾರ್ವಜನಿಕ ನೌಕರನ ವಿರುದ್ಧ ಹಿಂಸಾಚಾರ ಕೃತ್ಯವನ್ನು ಎಸಗುವಲ್ಲಿ ಅಥವಾ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ವತ್ತಿಗೆ ನಷ್ಟ ಉಂಟುಮಾಡುವಲ್ಲಿ ಯಾವೊಬ್ಬ ವ್ಯಕ್ತಿಯು ತೊಡಗತಕ್ಕದ್ದಲ್ಲ.

(4) (1), (2) ಅಥವಾ (3)ನೇ ಉಪಪ್ರಕರಣದ ಯಾವುದೇ ಉಪಬಂಧಗಳನ್ನು ಉಲ್ಲಂಘಿಸುವ ಯಾವೊಬ್ಬನು, ಅಪರಾಧ ನಿರ್ಣಯವಾದಮೇಲೆ, ಮೂರು ತಿಂಗಳಿಗೆ ಕಡಿಮೆಯಲ್ಲದ ಆದರೆ ಐದು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದೊಂದಿಗೆ ಮತ್ತು ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಎರಡು ಲಕ್ಷ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು.

(5) ಯಾವೊಬ್ಬನು, ಸಾರ್ವಜನಿಕ ನೌಕರನ ವಿರುದ್ಧ ಹಿಂಸಾ ಕೃತ್ಯವನ್ನು ಎಸಗುವಾಗ, ಭಾರತೀಯ ದಂಡ ಸಂಹಿತೆ, 1860ರ (1860ರ ಕೇಂದ್ರ ಅಧಿನಿಯಮ 45) 320ನೇ ಪ್ರಕರಣದಲ್ಲಿ ಪರಿಭಾಷಿಸಿದಂತೆ ತೀವ್ರತರವಾದ ಹಾನಿಯುಂಟುಮಾಡಿದಲ್ಲಿ, ಅಂಥ ವ್ಯಕ್ತಿಯು, ಆರು ತಿಂಗಳಿಗೆ ಕಡಿಮೆಯಲ್ಲದ ಆದರೆ ಏಳು ವರ್ಷಗಳ ಅವಧಿಗೆ ವಿಸ್ತರಿಸಬಹುದಾದ ಕಾರಾವಾಸದೊಂದಿಗೆ ಮತ್ತು ಒಂದು ಲಕ್ಷ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಐದು ಲಕ್ಷ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು.

6. ಸಾರ್ವಜನಿಕ ಅಥವಾ ಖಾಸಗಿ ಸ್ವತ್ತಿಗೆ ಹಾನಿಯುಂಟುಮಾಡುವುದಕ್ಕೆ ನಿಷೇಧ.- (1)

ಯಾವುದೇ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ನಿಬಂಧಗಳು ಮತ್ತು ವಿನಿಯಮಗಳು ಜಾರಿಯಲ್ಲಿರುವಾಗ ಯಾವುದೇ ಪ್ರದೇಶದಲ್ಲಿ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ವತ್ತಿಗೆ ನಷ್ಟ ಅಥವಾ ಹಾನಿಯುಂಟುಮಾಡುವ ಅಪರಾಧವನ್ನು ಯಾವೊಬ್ಬ ವ್ಯಕ್ತಿಯು ಮಾಡತಕ್ಕದ್ದಲ್ಲ ಅಥವಾ ಮಾಡಲು ಪ್ರಯತ್ನಿಸತಕ್ಕದ್ದಲ್ಲ ಅಥವಾ ಪ್ರಚೋದಿಸತಕ್ಕದ್ದಲ್ಲ, ಕೆರಳಿಸತಕ್ಕದ್ದಲ್ಲ ಅಥವಾ ಅನ್ಯಥಾ ದುಷ್ಪ್ರೇರಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಉಪಬಂಧವನ್ನು ಉಲ್ಲಂಘಿಸುವ ಯಾರೊಬ್ಬನು, ಮೂರು ತಿಂಗಳುಗಳಿಗೆ ಕಡಿಮೆಯಲ್ಲದ ಆದರೆ ಐದು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗಾಗಿ ಕಾರಾವಾಸದೊಂದಿಗೆ ಮತ್ತು ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಎರಡು ಲಕ್ಷ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು.

7. ಸಾರ್ವಜನಿಕ ಅಥವಾ ಖಾಸಗಿ ಸ್ವತ್ತಿಗೆ ಮಾಡಲಾದ ಹಾನಿಗಾಗಿ ನಷ್ಟದ

ವಸೂಲಾತಿ.- (1) 5ನೇ ಪ್ರಕರಣ ಅಥವಾ 6ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ದಂಡನೆಯ ಜೊತೆಗೆ, ಅಪರಾಧಿಯು ಯಾವುದೇ ಸಾರ್ವಜನಿಕ ನೌಕರನಿಗೆ ಮಾಡಿದ ಹಾನಿ ಅಥವಾ ತೀವ್ರತರ

ಹಾನಿಗಾಗಿ ನ್ಯಾಯಾಲಯವು ನಿರ್ಧರಿಸಬಹುದಾದ ಅಂಥ ಮೊತ್ತವನ್ನು ನಷ್ಟಪರಿಹಾರವಾಗಿ ಸಂದಾಯ ಮಾಡಲು ಸಹ ಹೊಣೆಗಾರನಾಗಿರತಕ್ಕದ್ದು.

(2) 10ನೇ ಪ್ರಕರಣದ ಅಡಿಯಲ್ಲಿನ ಅಪರಾಧದ ಸಂಯೋಜನೆಯಿದ್ದಾಗ್ಯೂ, ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ವತ್ತಿಗೆ ಮಾಡಿದ ಹಾನಿ ಮತ್ತು ನಷ್ಟದ ಸಂದರ್ಭದಲ್ಲಿ ಸಂದಾಯ ಮಾಡಬಹುದಾದ ನಷ್ಟಪರಿಹಾರವು, ನ್ಯಾಯಾಲಯವು ನಿರ್ಧರಿಸಬೇಕಾದ ಹಾನಿಗೊಳಗಾದ ಮತ್ತು ನಷ್ಟವನ್ನುಂಟು ಮಾಡಲಾದ ಸ್ವತ್ತಿನ ನ್ಯಾಯಯುತ ಮಾರುಕಟ್ಟೆ ಮೌಲ್ಯದ ಎರಡು ಪಟ್ಟು ಆಗಿರತಕ್ಕದ್ದು.

(3) (1) ಮತ್ತು (2)ನೇ ಉಪಪ್ರಕರಣಗಳ ಅಡಿಯಲ್ಲಿ ತೀರ್ಪುಕೊಡಲಾದ ನಷ್ಟ ಪರಿಹಾರದ ಮೊತ್ತವನ್ನು ಸಂದಾಯ ಮಾಡಲು ವಿಫಲವಾದಲ್ಲಿ ಅಂಥ ಮೊತ್ತವನ್ನು ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ 12) ಅಡಿಯಲ್ಲಿ ಭೂ ಕಂದಾಯದ ಹಿಂಬಾಕಿಯಂತೆ ವಸೂಲು ಮಾಡತಕ್ಕದ್ದು.

(4) ಅಂಥ ವಸೂಲಾತಿಯ ಮುಂದುವರಿಕೆಯಲ್ಲಿ, ಡೆಪ್ಯೂಟಿ ಕಮಿಷನರನು ಅಧಿಸೂಚನೆಯ ಮೂಲಕ, ಸಕ್ಷಮ ನ್ಯಾಯಾಲಯವು ಅದನ್ನು ನಿರಪಾಧಿಕಗೊಳಿಸುವುದಕ್ಕೆ (absolute) ಒಳಪಟ್ಟು ಆತನ ಸ್ವತ್ತನ್ನು ತಾತ್ಕಾಲಿಕವಾಗಿ ಜೋಡಣೆ ಮಾಡಬಹುದು ಮತ್ತು ಅಂಥ ಬಾಕಿಗಳೆಡೆಗೆ ಸ್ವತ್ತನ್ನು ವಶಪಡಿಸಿಕೊಳ್ಳಲು ಮತ್ತು ಮುಟ್ಟುಗೋಲು ಮಾಡಲು ನಿರ್ದೇಶಿಸಬಹುದು.

8. ಅಪರಾಧಗಳಿಗೆ ದುಷ್ಪ್ರೇರಣೆ.- ಈ ಅಧಿನಿಯಮದ ಅಡಿಯಲ್ಲಿ ಯಾವೊಬ್ಬ ವ್ಯಕ್ತಿಯು ಅಪರಾಧಕ್ಕೆ ದುಷ್ಪ್ರೇರಣೆ ಮಾಡಿದರೆ ಮತ್ತು ದುಷ್ಪ್ರೇರಿತ ಕಾರ್ಯವು ದುಷ್ಪ್ರೇರಣೆಯ ತತ್ಪರಿಣಾಮದಿಂದಾಗಿ ಎಸಗಲಾಗಿದ್ದಲ್ಲಿ, ಅಪರಾಧವನ್ನು ಎಸಗಲಾಗಿದೆ ಎಂಬುದಾಗಿ ದಂಡಿತನಾಗತಕ್ಕದ್ದು.

9. ಅಪರಾಧಗಳ ಸಂಜ್ಞೆಯತೆ, ತನಿಖೆ ಮತ್ತು ವಿಚಾರಣೆ.- ದಂಡ ಪ್ರಕ್ರಿಯಾ ಸಂಹಿತೆ, 1973ರಲ್ಲಿ (1974ರ ಕೇಂದ್ರ ಅಧಿನಿಯಮ 2) ಏನೇ ಒಳಗೊಂಡಿದ್ದರೂ,-

- (i) 5ನೇ ಪ್ರಕರಣ ಅಥವಾ 6ನೇ ಪ್ರಕರಣದ ಅಡಿಯಲ್ಲಿನ ದಂಡನೀಯ ಅಪರಾಧವು ಸಂಜ್ಞೆಯವಾಗಿರತಕ್ಕದ್ದು ಮತ್ತು ಜಾಮೀನು ರಹಿತವಾಗಿರತಕ್ಕದ್ದು;
- (ii) 5ನೇ ಪ್ರಕರಣ ಅಥವಾ 6ನೇ ಪ್ರಕರಣದ ಅಡಿಯಲ್ಲಿ ದಾಖಲಾದ ಯಾವುದೇ ಪ್ರಕರಣವನ್ನು ಇನ್ಸ್ ಪೆಕ್ಟರ್ ದರ್ಜೆಗೆ ಕಡಿಮೆಯಲ್ಲದ ದರ್ಜೆಯ ಪೊಲೀಸ್ ಅಧಿಕಾರಿಯು ತನಿಖೆ ನಡೆಸತಕ್ಕದ್ದು;
- (iii) 5ನೇ ಪ್ರಕರಣ ಅಥವಾ 6ನೇ ಪ್ರಕರಣದ ಅಡಿಯಲ್ಲಿ ಪ್ರಕರಣದ ತನಿಖೆಯನ್ನು ಪ್ರಥಮ ವರ್ತಮಾನ ವರದಿಯ ನೋಂದಾಯಿತ ದಿನಾಂಕದಿಂದ ಮೂವತ್ತು ದಿವಸಗಳ ಅವಧಿಯೊಳಗಾಗಿ ಪೂರ್ಣಗೊಳಿಸತಕ್ಕದ್ದು;
- (iv) 5ನೇ ಪ್ರಕರಣ ಅಥವಾ 6ನೇ ಪ್ರಕರಣದ ಅಡಿಯಲ್ಲಿ ಪ್ರಕರಣದ ಪ್ರತಿಯೊಂದು ತನಿಖೆ ಅಥವಾ ವಿಚಾರಣೆಯಲ್ಲಿ, ಸಾಧ್ಯವಾದಷ್ಟು ಶೀಘ್ರವಾಗಿ ವ್ಯವಹಾರಣೆಗಳನ್ನು ನಡೆಸತಕ್ಕದ್ದು, ಮತ್ತು ನಿರ್ದಿಷ್ಟವಾಗಿ, ಒಮ್ಮೆ ಸಾಕ್ಷಿಗಳ ಪಾಟೀಸವಾಲು ಆರಂಭವಾದಾಗ, ನ್ಯಾಯಾಲಯವು ದಾಖಲಿಸಬೇಕಾದ ಕಾರಣಗಳಿಗಾಗಿ ಅದನ್ನು ಮುಂದಿನ ದಿನಕ್ಕೆ ಮುಂದೂಡುವುದನ್ನು ನಿರ್ಣಯಿಸಿದ (find) ಹೊರತು, ಹಾಜರುಪಡಿಸಿದ ಎಲ್ಲಾ ಸಾಕ್ಷಿಗಳ ಪಾಟೀಸವಾಲಿನವರೆಗೆ ದಿನದಿಂದ ದಿನಕ್ಕೆ (from day to day) ಅದನ್ನು ಮುಂದುವರೆಸತಕ್ಕದ್ದು, ಹಾಗೂ ತನಿಖೆ ಅಥವಾ ವಿಚಾರಣೆಯು ಒಂದು ವರ್ಷದ ಅವಧಿಯೊಳಗಾಗಿ ಮುಕ್ತಾಯಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನವನ್ನು ಮಾಡತಕ್ಕದ್ದು;

ಪರಂತು, ಸದರಿ ಅವಧಿಯೊಳಗಾಗಿ ವಿಚಾರಣೆಯು ಮುಕ್ತಾಯಗೊಳ್ಳದಿದ್ದರೆ, ಹಾಗೆ ಮಾಡಲಾಗದಿದ್ದಕ್ಕೆ ಕಾರಣಗಳನ್ನು ನ್ಯಾಯಾಧೀಶರು ದಾಖಲಿಸತಕ್ಕದ್ದು:

ಮತ್ತು ಪರಂತು, ಸದರಿ ಅವಧಿಯನ್ನು ಲಿಖಿತದಲ್ಲಿ ದಾಖಲಿಸಬೇಕಾದ ಕಾರಣಗಳಿಗಾಗಿ, ಒಂದು ಬಾರಿಗೆ ಆದರೆ ಆರು ತಿಂಗಳುಗಳಿಗೆ ಮೀರದಿರುವ ಅಂಥ ಮುಂದುವರಿದ ಅವಧಿಗೆ ವಿಸ್ತರಿಸಬಹುದು.

10. ಕೆಲವು ಅಪರಾಧಗಳ ಸಂಯೋಜನೆ.- 5ನೇ ಪ್ರಕರಣದ (3)ನೇ ಉಪಪ್ರಕರಣದ ಅಡಿಯಲ್ಲಿ ದಂಡನೀಯವಾದ ಅಪರಾಧವನ್ನು ಎಸಗಿರುವುದಕ್ಕಾಗಿ ಯಾವೊಬ್ಬ ವ್ಯಕ್ತಿಯು ಅಭಿಯೋಜನೆಗೆ ಒಳಗಾದರೆ, ಅಂಥ ಅಪರಾಧವನ್ನು, ಅಂಥ ಹಿಂಸಾ ಕೃತ್ಯ ಎಸಗಿದ ವ್ಯಕ್ತಿಯ ವಿರುದ್ಧ ನ್ಯಾಯಾಲಯದ ಅನುಮತಿಯೊಂದಿಗೆ ಸಂಯೋಜಿಸಬಹುದು.

11. ಅಧಿನಿಯಮವು ಯಾವುದೇ ಇತರ ಕಾನೂನಿಗೆ ಅಲ್ಪೀಕರಣವಾಗುವಂತಿಲ್ಲ.- ಈ ಅಧಿನಿಯಮದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಉಪಬಂಧಗಳಿಗೆ ಹೆಚ್ಚುವರಿಯಾಗಿರತಕ್ಕದ್ದು ಆದರೆ ಅಲ್ಪೀಕರಣಗೊಳ್ಳತಕ್ಕದ್ದಲ್ಲ.

12. ಕೆಲವು ವ್ಯಕ್ತಿಗಳು ಸಾರ್ವಜನಿಕ ನೌಕರರಾಗಿರುವುದು.- ಈ ಅಧಿನಿಯಮದ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯವನ್ನು ಕೈಗೊಂಡಿದ್ದಾರೆ ಅಥವಾ ಕಾರ್ಯವನ್ನು ಕೈಗೊಂಡಿದ್ದಾರೆ ಎಂದು ತಾತ್ಪರ್ಯವಾಗುವ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಇತರ ವ್ಯಕ್ತಿಗಳನ್ನು ಭಾರತ ದಂಡ ಸಂಹಿತೆ (1860ರ ಕೆಂದ್ರ ಅಧಿನಿಯಮ 45) 21ನೇ ಪ್ರಕರಣದ ಅರ್ಥವ್ಯಾಪ್ತಿಯೊಳಗೆ ಸಾರ್ವಜನಿಕ ನೌಕರರೆಂದು ಭಾವಿಸತಕ್ಕದ್ದು.

13. ಸದ್ಯಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮದ ಮೂಲಕ ಅಥವಾ ಅದರಡಿಯಲ್ಲಿ ಸದ್ಯಾವನೆಯಿಂದ ಮಾಡಿದ ಅಥವಾ ಮಾಡಬೇಕೆಂದು ಉದ್ದೇಶಿಸಲಾದ ಯಾವುದಕ್ಕಾದರೂ, ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಪ್ರಾಸಿಕ್ಯೂಷನ್ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ಹೂಡತಕ್ಕದ್ದಲ್ಲ.

14. ಕಂಪನಿಗಳಿಂದ ಅಪರಾಧಗಳು.- (1) ಈ ಅಧಿನಿಯಮದ ಅಡಿಯಲ್ಲಿ ಅಪರಾಧವನ್ನು ಒಂದು ಕಂಪನಿಯು ಮಾಡಿದ್ದಲ್ಲಿ, ಅಪರಾಧವು ನಡೆದ ಕಾಲದಲ್ಲಿ ಆ ಕಂಪನಿಯ ವ್ಯವಹರಣೆಗಳ ನಿರ್ವಹಣೆಗಾಗಿ ಕಂಪನಿಯ ಪ್ರಭಾರದಲ್ಲಿದ್ದ ಮತ್ತು ಅದಕ್ಕೆ ಜವಾಬ್ದಾರನಾಗಿದ್ದ ಪ್ರತಿಯೊಬ್ಬ ವ್ಯಕ್ತಿಯನ್ನು ಮತ್ತು ಕಂಪನಿಯನ್ನು ಆ ಅಪರಾಧದ ದೋಷಿಯೆಂದು ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಅವರ ವಿರುದ್ಧದ ವ್ಯವಹರಣೆಗೆ ಮತ್ತು ದಂಡನೆಗೆ ಗುರಿಯಾಗತಕ್ಕದ್ದು:

ಪರಂತು, ಅಂಥ ಅಪರಾಧವು ತನ್ನ ತಿಳಿವಳಿಕೆಗೆ ಬಾರದೆ ನಡೆಯಿತೆಂದು ಅಥವಾ ಅಂಥ ಅಪರಾಧವನ್ನು ತಡೆಗಟ್ಟಲು ತಾನು ಯಥೋಚಿತವಾದ ಜಾಗರೂಕತೆಯನ್ನು ವಹಿಸಿದ್ದೆನೆಂದು ಅಂಥ ಯಾವೊಬ್ಬ ವ್ಯಕ್ತಿಯು ರುಜುವಾತುಪಡಿಸಿದರೆ, ಈ ಉಪಪ್ರಕರಣದಲ್ಲಿ ಒಳಗೊಂಡಿರುವುದು ಯಾವುದೂ, ಯಾವುದೇ ಶಿಕ್ಷೆಗೆ ಅಂಥ ವ್ಯಕ್ತಿಯನ್ನು ಗುರಿಯಾಗುವಂತೆ ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದ ಅಡಿಯಲ್ಲಿಯ ಒಂದು ಅಪರಾಧವನ್ನು ಕಂಪನಿಯು ಮಾಡಿರುವಲ್ಲಿ ಮತ್ತು ಆ ಅಪರಾಧವು ಕಂಪನಿಯ ಯಾವೊಬ್ಬ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯ ಸಮ್ಮತಿಯಿಂದ ಅಥವಾ ಪರೋಕ್ಷ ಸಮ್ಮತಿಯಿಂದ ಅಥವಾ ಅವನ ಕಡೆಯಿಂದಾದ ಯಾವುದೇ

ನಿರ್ಲಕ್ಷ್ಯದ ಕಾರಣದಿಂದ ಸಂಭವಿಸಿತೆಂದು ಹೇಳಬಹುದಾದರೆ ಅಂಥ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯನ್ನು ಸಹ ಆ ಅಪರಾಧದ ಬಗ್ಗೆ ದೋಷಿಯೆಂದು ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಅವನು ತನ್ನ ವಿರುದ್ಧದ ವ್ಯವಹಾರಣೆಗೆ ಮತ್ತು ದಂಡನೆಗೆ ಗುರಿಯಾಗತಕ್ಕದ್ದು.

ವಿವರಣೆ.- ಈ ಪ್ರಕರಣದ ಉದ್ದೇಶಕ್ಕಾಗಿ,-

(ಎ) “ಕಂಪನಿ” ಎಂದರೆ, ಒಂದು ನಿಗಮಿತ ನಿಕಾಯ ಮತ್ತು ಇದು ಒಂದು ಫರ್ಮ ಅಥವಾ ವ್ಯಕ್ತಿಗಳ ಇತರ ಸಂಘವನ್ನು ಒಳಗೊಳ್ಳುತ್ತದೆ; ಮತ್ತು

(ಬಿ) “ನಿರ್ದೇಶಕ” ಎಂದರೆ, ಒಂದು ಫರ್ಮಿನ ಸಂಬಂಧದಲ್ಲಿ ಫರ್ಮಿನ ಒಬ್ಬ ಪಾಲುದಾರ.

15. ತೊಂದರೆಗಳ ನಿವಾರಣೆಗೆ ಅಧಿಕಾರ.- ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೆ ತರುವಲ್ಲಿ, ಯಾವುದೇ ತೊಂದರೆ ಉದ್ಭವಿಸಿದರೆ, ಆ ತೊಂದರೆಯ ನಿವಾರಣೆಗಾಗಿ, ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದ, ತಾನು ಅವಶ್ಯಕ ಮತ್ತು ಯುಕ್ತವೆಂದು ಅಭಿಪ್ರಾಯಪಡುವಂಥ ಉಪಬಂಧಗಳನ್ನು ಸರ್ಕಾರವು ರಾಜ್ಯಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ ಮಾಡಬಹುದು:

ಪರಂತು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳು ಮುಕ್ತಾಯವಾದ ತರುವಾಯ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

16. ನಿಯಮಗಳ ಮತ್ತು ವಿನಿಯಮಗಳ ರಚನಾಧಿಕಾರ.- (1) ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರವು ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಉತ್ತರಾನ್ವಯವಾಗಿಯಾಗಲೀ ಅಥವಾ ಪೂರ್ವಾನ್ವಯವಾಗಿಯಾಗಲೀ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ಪ್ರತಿಯೊಂದು ನಿಯಮ ಮತ್ತು ವಿನಿಯಮವನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ಅದನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚಿನ ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನದ ಮುಕ್ತಾಯಕ್ಕೆ ಮೊದಲು ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನಗಳ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನದ ಮುಕ್ತಾಯಕ್ಕೆ ಮೊದಲು ಆ ನಿಯಮ ಅಥವಾ ವಿನಿಯಮದಲ್ಲಿ ಯಾವುದೇ ಮಾರ್ಪಾಟನ್ನು ಮಾಡಿದಲ್ಲಿ ಮತ್ತು/ಅಥವಾ ಮಾಡಕೂಡದೆಂದು ಉಭಯಸದನಗಳು ನಿರ್ಧರಿಸಿದಲ್ಲಿ, ಅದರ ತರುವಾಯ ಆ ನಿಯಮ ಅಥವಾ ವಿನಿಯಮವು ಮಾರ್ಪಾಟಾದ ರೂಪದಲ್ಲಿ ಮಾತ್ರ ಪರಿಣಾಮಕಾರಿಯಾಗಿರತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಯಾವುದೇ ಪರಿಣಾಮ ಹೊಂದಿರತಕ್ಕದ್ದಲ್ಲ, ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದತಿಯು ಆ ನಿಯಮ ಅಥವಾ ವಿನಿಯಮದ ಅಡಿಯಲ್ಲಿ ಹಿಂದೆ ಮಾಡಿದ ಯಾವುದೇ ಕೃತ್ಯದ ಮಾನ್ಯತೆಗೆ ಬಾಧಕವಾಗತಕ್ಕದ್ದಲ್ಲ.

17. ನಿರಸನ ಮತ್ತು ಉಳಿಸುವಿಕೆ.- (1) ಸಾಂಕ್ರಾಮಿಕ ರೋಗಗಳ ಅಧಿನಿಯಮ, 1897ನ್ನು (1897ರ ಮೈಸೂರು ಅಧಿನಿಯಮ II) ಮತ್ತು ಹೈದರಾಬಾದ್ ಸೋಂಕು ರೋಗಗಳ ಅಧಿನಿಯಮ,

1950ನ್ನು (1950ರ ಹೈದರಾಬಾದ್ ಅಧಿನಿಯಮ XII) ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ, 2020ನ್ನು (2020ರ ಕರ್ನಾಟಕ ಅಧ್ಯಾದೇಶ ಸಂ. 07) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ, ಸಾಂಕ್ರಾಮಿಕ ರೋಗಗಳ ಅಧಿನಿಯಮ, 1897ರ (1897ರ ಕೇಂದ್ರ ಅಧಿನಿಯಮ 3) ಉಪಬಂಧಗಳು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗತಕ್ಕದ್ದಲ್ಲ.

(3) ಅಂಥ ನಿರಸನದಲ್ಲಿ ಏನೇ ಒಳಗೊಂಡಿದ್ದರೂ, ಸಾಂಕ್ರಾಮಿಕ ರೋಗಗಳ ಅಧಿನಿಯಮ, 1897ರ (1897ರ ಮೈಸೂರು ಅಧಿನಿಯಮ II) ಮತ್ತು ಹೈದರಾಬಾದ್ ಸೋಂಕು ರೋಗಗಳ ಅಧಿನಿಯಮ, 1950ರ (1950ರ ಹೈದರಾಬಾದ್ ಅಧಿನಿಯಮ XII) ಮತ್ತು ಸಾಂಕ್ರಾಮಿಕ ರೋಗಗಳ ಅಧಿನಿಯಮ, 1897ರ (1897ರ ಕೇಂದ್ರ ಅಧಿನಿಯಮ 3) ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ, 2020ರ (2020ರ ಕರ್ನಾಟಕ ಅಧ್ಯಾದೇಶ ಸಂ. 07) ಅಡಿಯಲ್ಲಿ ಮಾಡಿದ ಯಾವುದೇ ಕಾರ್ಯ ಅಥವಾ ಮಾಡಲಾಗಿದೆ ಎಂದು ಭಾವಿಸುವ ಯಾವುದೇ ಕಾರ್ಯವನ್ನು ಅಥವಾ ಕೈಗೊಂಡ ಯಾವುದೇ ಕ್ರಮ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸುವ ಯಾವುದೇ ಕ್ರಮವನ್ನು ಈ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಎಂದು ಭಾವಿಸತಕ್ಕದ್ದು.

18. ತಾತ್ಕಾಲಿಕ ಉಪಬಂಧಗಳು.- ಅಂಥ ನಿರಸನದಲ್ಲಿ ಏನೇ ಒಳಗೊಂಡಿದ್ದರೂ ನಿರಸಿತ ಅಧಿನಿಯಮಗಳ ಮತ್ತು ಅಧ್ಯಾದೇಶದ ಅಡಿಯಲ್ಲಿ ಮಾಡಲಾದ ಯಾವುದೇ ನಿಯಮ, ವಿನಿಯಮ, ಅಧಿಸೂಚನೆ ಅಥವಾ ಆದೇಶವು ಈ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಎಂಬುದಾಗಿ ಭಾವಿಸತಕ್ಕದ್ದು ಮತ್ತು ಈ ಅಧಿನಿಯಮದ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ಈ ಅಧಿನಿಯಮದ ಅಡಿಯಲ್ಲಿ ಹೊಸ ನಿಯಮಗಳನ್ನು ರಚಿಸುವವರೆಗೂ, ತಿದ್ದುಪಡಿ ಮಾಡುವವರೆಗೂ ಅಥವಾ ಬದಲಾಯಿಸುವವರೆಗೂ ಅವು ಮುಂದುವರೆಯತಕ್ಕದ್ದು.

**ವಜುಬಾಯಿ ವಾಲ
ಕರ್ನಾಟಕ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಕೆ. ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ

PARLIAMENTARY AFFAIRS AND LEGISLATION SECRETARIAT**NOTIFICATION****NO.DPAL 58 SHASHANA 2020, BENGALURU, DATED: 19.10.2020**

Ordered that the translation of Karnataka sankramika rogakala Adhiniyama, 2020 (Karnataka Act 26 of 2020) in English language, be published as authoritative text as required by clause (3) of Article 348 of the Constitution of India in the Karnataka Gazette for general information.

The following translation of Karnataka sankramika rogakala Adhiniyama, 2020 (Karnataka Act 26 of 2020) in English language, is published in the Official Gazette under the authority of the Governor of Karnataka under clause (3) of Article 348 of the Constitution of India

KARNATAKA ACT 26 OF 2020

(First Published in the Karnataka Gazette Extra-ordinary on the 19th day of October, 2020)

THE KARNATAKA EPIDEMIC DISEASES ACT, 2020.

(Received the assent of the Governor on the 16th day of October, 2020)

An Act to unify and consolidate the laws relating to the regulation and prevention of epidemic diseases in the State of Karnataka.

Whereas, it is expedient in the public interest to unify and consolidate the laws relating to the regulation and prevention of epidemic diseases and for matters connected therewith or incidental thereto;

Be it enacted by the Karnataka State Legislature in the seventy first year of the Republic of India, as follows:-

1. Short title, extent and commencement.- (1) This Act may be called the Karnataka Epidemic Diseases Act, 2020.

(2) It shall extend to the whole of State of Karnataka.

(3) Clause (a) of section 2, sub-section (3), (4), and (5) of section 5, section 9 and section 10 shall come into force at once and the remaining provisions shall be deemed to have come into force with effect from the 22nd day of April, 2020.

2. Definitions.- In this Act, unless the context otherwise requires,-

(a) "act of violence" includes any of the following acts committed by any person against a public servant serving during an epidemic, which causes or may cause,-

(i) harassment impacting the living or working conditions of such public servant and preventing him from discharging his duties;

- (ii) harm, injury, hurt, intimidation or danger to the life of such public servant, either within the premises of a clinical establishment or otherwise;
- (iii) obstruction or hindrance to such public servant in the discharge of his duties, either within the premises of a clinical establishment or otherwise; or
- (iv) loss or damage to any property or documents in the custody of, or in relation to, such public servant;

(b) “epidemic disease” means any disease declared as epidemic disease by notification published in the official Gazette, by the Government;

(c) “Government” means the Government of Karnataka;

(d) “prescribed” means prescribed by rules or regulations made under this Act;

(e) “regulations” means the regulations made under this Act; and

(f) “State” means the State of Karnataka.

3. Power of Government to notify epidemic disease.- Government may by notification in the official Gazette notify any disease as epidemic disease, for the purposes of this Act, either throughout the State or in such part or parts thereof as may be specified in the notification.

4. Power to take special measures and specify regulations as to epidemic disease.- (1) When at any time the Government is satisfied that the State or any part thereof is visited by or threatened with an outbreak of any epidemic disease, the Government may take such measures, as it deems necessary for the purpose, by notification in the Official Gazette specify such temporary regulations or orders to be observed by the public or by any person or class of persons so as to prevent the outbreak of such disease or the spread thereof and require or empower Deputy Commissioner and/or Municipal Commissioners to exercise such powers and duties as may be specified in the said regulations or orders.

(2) In particular and without prejudice to the generality of the foregoing provisions, the Government may take measures and specify regulations,-

(a) to prohibit any usage or act which the Government considers sufficient to spread or transmit epidemic diseases from person to person in any gathering, celebration, worship or other such activities within the State;

(b) to inspect the persons entering the State by air, rail, road, sea or any other means or in quarantine or in isolation, in hospital, temporary accommodation, home or otherwise of persons suspected of being infected with any such disease by the officers authorized in the regulation or orders;

(c) to seal State or district borders for such period as may be deemed necessary;

(d) to impose restrictions on the operation of public and private transport;

(e) to prescribe social distancing norms;

(f) to restrict or prohibit congregation of persons in public places and religious institutions;

(g) to regulate or restrict the functioning of offices, Government and Private and educational institutions in the State;

(h) to impose prohibition or restrictions on the functioning of shops and commercial establishments, factories, workshops and godowns;

(i) to restrict duration of services in essential or emergency services such as banks, media, health care, food supply, electricity, water, fuel, etc.,;

(j) to restrict social, political, sports, entertainment, academic, cultural or religious functions or gatherings; and

(k) such other measures as may be necessary for the regulation and prevention of epidemic diseases as decided by the Government.

5. Prohibition of Contravention or obstruction of Public Servant.- (1) No person, institution or company shall contravene or disobey any of the provisions of section 4, rules, regulation or order made under this Act.

(2) No person shall obstruct any officer or any public servant while acting or purporting to act or discharging any duty in pursuance to any provisions of this Act, rules, regulations or orders made there under.

(3) No person shall indulge in any act of violence against a public servant or cause any damage or loss to any public or private property during an epidemic.

(4) Whoever contravenes any of the provisions of sub-section (1), (2) or (3) shall on conviction be punished with imprisonment for a term which shall not be less than three months, but which may extend to five years and with fine, which shall not be less than fifty thousand rupees, but which may extend to two lakh rupees.

(5) Whoever, while committing an act of violence against a public servant, causes grievous hurt as defined in section 320 of Indian Penal Code, 1860 (Central Act 45 of 1860) to such person, shall be punished with imprisonment for a term which shall not be less than six months, but which may extend to seven years and with fine, which shall not be less than one lakh rupees, but which may extend to five lakh rupees.

6. Prohibition for causing damage to public or private property.- (1) No person shall commit or attempt to commit or instigate, incite or otherwise abet the commission of offence to cause loss or damage to any public or private property in any area when restrictions and regulations are in force to contain any epidemic disease.

(2) Whoever contravenes the provision of sub-section (1) shall be punished with imprisonment for a term which shall not be less than three months, but which may extend to five years and with a fine which shall not be less than fifty thousand rupees, but which may extend to two lakh rupees.

7. Recovery of loss for damage caused to the public or private property.-

(1) In addition to the punishment specified in section 5 or section 6, the offender shall also be liable to pay, by way of compensation, such amount, as may be determined by the court for causing hurt or grievous hurt to any public servant.

(2) Notwithstanding the composition of an offence under section 10, in case of damage to any public or private property and loss caused, the compensation payable shall be twice the amount of fair market value of the damaged property and the loss caused, to be determined by the Court.

(3) Upon failure to pay the compensation awarded under sub-sections (1) and (2), such amount shall be recovered as an arrear of the land revenue under the Karnataka Land Revenue Act, 1964 (Karnataka Act 12 of 1964).

(4) In furtherance of such recovery the Deputy Commissioner may by notification make provisional attachment of his property available and direct seizure and forfeiture of property towards such dues subject to making it absolute by the competent Court.

8. Abetment of offences.- Whoever, abets any offence under this Act and if the act abetted is committed in consequence of the abetment, shall be punished as of the offence committed.

9. Cognizance, investigation and trial of offences.- Notwithstanding anything contained in the Code of Criminal Procedure, 1973 (Central Act 2 of 1974),-

(i) an offence punishable under section 5 or section 6 shall be cognizable and non-bailable;

(ii) any case registered under section 5 or section 6 shall be investigated by a police officer not below the rank of Inspector;

(iii) investigation of a case under section 5 or section 6 shall be completed within a period of thirty days from the date of registration of the First Information Report;

(iv) in every inquiry or trial of a case under section 5 or section 6, the proceedings shall be held as expeditiously as possible, and in particular, when the examination of witnesses has once begun, the same shall be continued from day to day until all the witnesses in attendance have been examined, unless the Court finds the adjournment of the same beyond the following day to be necessary for reasons to be recorded, and an endeavour shall be made to ensure that the inquiry or trial is concluded within a period of one year:

Provided that, where the trial is not concluded within the said period, the Judge shall record the reasons for not having done so:

Provided further that, the said period may be extended by such further period, for reasons to be recorded in writing, but not exceeding six months at a time.

10. Composition of certain offences.- Where a person is prosecuted for committing an offence punishable under sub-section (3) of section 5, such offence may, with the permission of the Court, be compounded by the person against whom such act of violence is committed.

11. Act not in derogation of any other law.- The provisions of this Act shall be in addition to and not in derogation of the provisions of any other law for the time being in force.

12. Certain persons to be public servants.- All officers, servants and other persons shall be deemed, when acting or purporting to act in pursuance of any of the provisions of this Act, to be public servants within the meaning of section 21 of the Indian Penal Code, 1860 (Central Act 45 of 1860).

13. Protection of action taken in good faith.- No suit, prosecution or other legal proceedings shall lie against any person for anything which is done in good faith or intended to be done by or under this Act.

14. Offences by Companies.- (1) Where an offence under this Act has been committed by a Company, every person who, at the time the offence was committed was in charge of, and was responsible to, the company for the conduct of the business of the Company, as well as the company shall be deemed to be guilty of the offence and shall be liable to be proceeded against and punished accordingly:

Provided that, nothing contained in this sub-section shall render any such person liable to any punishment, if he proves that the offence was committed without his knowledge or that he exercised all due diligence to prevent the commission of such offence.

(2) Notwithstanding anything contained in sub-section (1), where an offence under this Act has been committed by a company and it is proved that the offence has been committed with the consent or connivance of or is attributable to any neglect on the part of any director, manager, secretary, or other officer to the company, such director, manager, secretary or other officer of the company shall also be deemed to be guilty of that offence and shall be liable to be proceeded against and punished accordingly.

Explanation.- For the purpose of this section.-

- (a) "company" means anybody corporate and includes a firm or other association of individuals; and
- (b) "director" in relation to a firm, means a partner in the firm.

15. Power to remove difficulties.- If any difficulty arises in giving effect to the provisions of this Act, the Government may, by order published in the

Gazette, make provisions not inconsistent with the provisions of this Act which appear to it to be necessary or expedient, for removing the difficulty;

Provided that, no such order shall be made after the expiry of a period of two years from the date of commencement of this Act.

16. Power to make rules and regulations.- (1) The Government may, by notification in the Gazette, make rules either prospectively or retrospectively for the purpose of carrying into effect the provisions of this Act.

(2) Every rule and regulation made under this Act shall be laid, as soon as may be after it is made, before each house of the State Legislature while it is in session for a total period of thirty days which may be comprised in one session or two more successive sessions and if before expiry of the session in which it is laid or the session immediately following; both houses agree in making any modification in the rule or regulations or decides that the rule and/or regulation should not be made, the rule or regulation shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule or regulation.

17. Repeal and saving.- (1) The Epidemic Diseases Act, 1897 (Mysore Act II of 1897) and the Hyderabad Infectious Diseases Act, 1950 (Hyderabad Act XII of 1950) and the Karnataka Epidemic Diseases Ordinance, 2020 (Karnataka Ordinance No.07 of 2020) are hereby repealed.

(2) From the date of commencement of this Act, the provisions of Epidemic Diseases Act, 1897 (Central Act 3 of 1897) shall have no application to the State of Karnataka.

(3) Notwithstanding such repeal, anything done or deemed to have been done or any action taken or deemed to have been taken under the Epidemic Diseases Act, 1897 (Mysore Act II of 1897) and the Hyderabad Infectious Diseases Act, 1950 (Hyderabad Act XII of 1950) and the Epidemic Diseases Act, 1897 (Central Act 3 of 1897) and the Karnataka Epidemic Diseases Ordinance, 2020 (Karnataka Ordinance No. 07 of 2020) shall be deemed to have been done under this Act.

18. Transitory Provisions.- Notwithstanding such repeal any rule, regulation, notification or order made under the repealed Acts and Ordinance shall be deemed to have done under this Act and they shall continue till new rules are made, amended or altered under this Act for the purpose of carrying out the provisions of this Act.

The above translation of Karnataka Sankramika Rogagalu Adhiniyama, 2020 (Karnataka Act 26 of 2020) shall be authoritative text in the English language under by clause (3) of Article 348 of the Constitution of India.

VAJUBHAI VALA
GOVERNOR OF KARNATAKA

By Order and in the name of
the Governor of Karnataka,

(K. DWARAKANATH BABU)
Secretary to Government
Department of Parliamentary Affairs
and Legislation